



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

| | | |
|-----------------------|--|--------------------|
| ಭಾಗ - ೩ Part - III | ಬೆಂಗಳೂರು, ಬುಧವಾರ, ೧೨, ಮೇ, ೨೦೨೧ (ವೈಶಾಖ, ೨೨, ಶಕವರ್ಷ, ೧೯೪೩) BENGALURU, WEDNESDAY, 12, MAY, 2021 (VAISHAKHA, 22, SHAKAVARSHA, 1943) | ನಂ. ೫೨೯ No. 529 |
|-----------------------|--|--------------------|

ಜಿಲ್ಲಾಧಿಕಾರಿಯವರ ಕಾರ್ಯಾಲಯ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು.

ನಂ:ಇ.ಎಲ್.ಎನ್(ಪಂ)ಸಿಆರ್:02/2020-21

ದಿನಾಂಕ:10.05.2021

ಅಧಿಸೂಚನೆ

ವಿಷಯ: ಅವಧಿ ಮುಕ್ತಾಯವಾಗಿರುವ ದೊಡ್ಡಬಳ್ಳಾಪುರ ತಾಲ್ಲೂಕಿನ ಅರಳುಮಲ್ಲಿಗೆ ಗ್ರಾಮ ಪಂಚಾಯತಿಗೆ ಆಡಳಿತಾಧಿಕಾರಿಯನ್ನು ನೇಮಿಸುವ ಬಗ್ಗೆ.

- ಉಲ್ಲೇಖ: 1. ಕಾರ್ಯ ನಿರ್ವಾಹಕ ಅಧಿಕಾರಿ, ತಾಲ್ಲೂಕು ಪಂಚಾಯತ್, ದೊಡ್ಡಬಳ್ಳಾಪುರ ರವರ ಪತ್ರ ಸಂ:ಕಾನಿಅ/ತಾಪಂದೊ/ಗ್ರಾಚು/ಸಿಆರ್:703/2021-21, ದಿನಾಂಕ:10.05.2021
2. ಸರ್ಕಾರದ ಸುತ್ತೋಲೆ ಸಂ:ಗ್ರಾಅಪ:378:ಗ್ರಾಪಂಅ:2020(ಭಾಗ-1), ದಿನಾಂಕ:19.06.2020

ಕಾರ್ಯ ನಿರ್ವಾಹಕ ಅಧಿಕಾರಿ, ತಾಲ್ಲೂಕು ಪಂಚಾಯತ್, ದೊಡ್ಡಬಳ್ಳಾಪುರ ರವರ ಉಲ್ಲೇಖ(1)ರ ಪತ್ರದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಅರಳುಮಲ್ಲಿಗೆ ಗ್ರಾಮ ಪಂಚಾಯತಿಯ ಪ್ರಸ್ತುತ ಸದಸ್ಯರ ಪದಾವಧಿಯು ದಿನಾಂಕ:09.05.2021ಕ್ಕೆ ಮುಕ್ತಾಯಗೊಂಡಿದ್ದು, ಈ ಗ್ರಾಮ ಪಂಚಾಯತಿಗೆ ಸಾರ್ವತ್ರಿಕ ಚುನಾವಣೆ ನಡೆದಿರುವುದಿಲ್ಲವಾದ್ದರಿಂದ ಆಡಳಿತಾಧಿಕಾರಿಗಳನ್ನು ನೇಮಕ ಮಾಡುವಂತೆ ವರದಿ ಸಲ್ಲಿಸಿರುತ್ತಾರೆ.

ಆದ್ದರಿಂದ, ಕಾರ್ಯ ನಿರ್ವಾಹಕ ಅಧಿಕಾರಿ, ತಾಲ್ಲೂಕು ಪಂಚಾಯತ್, ದೊಡ್ಡಬಳ್ಳಾಪುರ ರವರನ್ನು ದೊಡ್ಡಬಳ್ಳಾಪುರ ತಾಲ್ಲೂಕು ಅರಳುಮಲ್ಲಿಗೆ ಗ್ರಾಮ ಪಂಚಾಯತಿಗೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 8(1) (ಬಿ) (ii)ರಲ್ಲಿ ದತ್ತವಾಗಿರುವ ಅಧಿಕಾರದಂತೆ ಹಾಗೂ ಕಲಂ 321ರಂತೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿದೆ. ಈ ಅಧಿಸೂಚನೆಯ ಮೂಲಕ ನೇಮಕ ಮಾಡಿರುವ ಅಧಿಕಾರಿಯು ದಿನಾಂಕ10.05.2021ರಂದು ಆ ಗ್ರಾಮ ಪಂಚಾಯತಿಯ ಆಡಳಿತಾಧಿಕಾರಿಯಾಗಿ

ಪ್ರಭಾರವನ್ನು ವಹಿಸಿಕೊಂಡು, ಮುಂದಿನ ಆದೇಶದವರೆಗೆ ಹಾಗೂ ಸರ್ಕಾರದ ಉಲ್ಲೇಖ(2)ರ ಸುತ್ತೋಲೆಯಲ್ಲಿ ನೀಡಿರುವ ನಿರ್ದೇಶನಗಳಂತೆ ಆಡಳಿತಾಧಿಕಾರಿಯಾಗಿ ಕಾರ್ಯ ನಿರ್ವಹಿಸಲು ಆದೇಶಿಸಿದೆ.

ಆಡಳಿತಾಧಿಕಾರಿಯಾಗಿ ಪ್ರಭಾರ ವಹಿಸಿಕೊಂಡ ದಿನ ಆಯಾ ಗ್ರಾಮ ಪಂಚಾಯತಿಯ ನಡವಳಿ ವಹಿಯಲ್ಲಿ ಪ್ರಭಾರ ವಹಿಸಿಕೊಂಡಿದ್ದನ್ನು ಅಧಿಕೃತವಾಗಿ ದಾಖಲಿಸುವುದು ಮತ್ತು ಆಡಳಿತಾಧಿಕಾರಿಯಾಗಿ ಪ್ರಭಾರ ವಹಿಸಿಕೊಂಡ ಬಗ್ಗೆ ಈ ಕಛೇರಿಗೆ ವರದಿ ಸಲ್ಲಿಸಲು ನಿರ್ದೇಶಿಸಿದೆ.

(ಕೆ.ಶ್ರೀನಿವಾಸ, ಭಾ.ಆ.ಸೇ)
ಜಿಲ್ಲಾಧಿಕಾರಿ,
ಬೆಂಗಳೂರು ಗ್ರಾಮಾಂತರ ಜಿಲ್ಲೆ.